



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ Bangalore Development Authority

ಸಂಖ್ಯೆ :

No. ಬೆಂಆರ್/ನಮ/ಅನ/ಅಲ-2/ತಾಸ-3/ಉ/11 /2024-25

ದಿನಾಂಕ : 22.07.2024

Date :

ಬೆಂಗಳೂರು

ಅನುಸೂಚಿ-ಎ 5

(ಉಪವಿಧಿ ಸಂಖ್ಯೆ: 4.1)

ಆಯುಕ್ತರವರ ಕಛೇರಿ,

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,

ಬೆಂಗಳೂರು.

ನಕ್ಷೆ ಮಂಜೂರಾತಿ ಪತ್ರ

ಇವರಿಗೆ,

M/s Sattva Resi Pvt Ltd.,
4th floor, Salarpuria Windsor,
No. 03, Ulsoor road,
Bangalore - 560042.

ಮಾನ್ಯರೇ,

ಬೆಂಗಳೂರು ಯಲಹಂಕ ತಾಲ್ಲೂಕು, ಹೆಸರಘಟ್ಟ ಹೋಬಳಿ, ರಾಜಾನುಕುಂಟೆ ಗ್ರಾಮದ ಸರ್ವೆ ನಂ. 20/2, 20/3, 20/4, 20/5, 28/2, 28/4, 28/5, 29/1, 30/1, 30/2, 30/3, 30/4 ಮತ್ತು 30/5 ರಲ್ಲಿನ 12 ಎಕರೆ 22.12 ಗುಂಟೆ (0-10.12 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಎಲ್ಲಾ ಟವರ್ ಮತ್ತು ಅಮಿನಿಟಿ ಬ್ಲಾಕ್-1 & 2 ರಲ್ಲಿ ಸರ್ವಸಮ 2 ತಳಮಹಡಿ ಇರುವ ಟವರ್-ಎ (ವಿಂಗ್-ಎ) ರಲ್ಲಿ ನೆಲ+30ಮೇಲಂತಸ್ತು+ಟೆರೆಸ್ 488 (272+216 EWS ಘಟಕ) ವಸತಿ ಘಟಕಗಳು, ಟವರ್-ಎ (ವಿಂಗ್-ಬಿ) ರಲ್ಲಿ 2ತಳ+ನೆಲ+30ಮೇಲಂತಸ್ತು+ಟೆರೆಸ್ 152 ವಸತಿ ಘಟಕಗಳು, ಟವರ್-ಬಿ (ವಿಂಗ್-ಸಿ) ರಲ್ಲಿ ನೆಲ+30ಮೇಲಂತಸ್ತು +ಟೆರೆಸ್ 150 ವಸತಿ ಘಟಕಗಳು, ಟವರ್-ಬಿ (ವಿಂಗ್-ಡಿ) ರಲ್ಲಿ ನೆಲ+30ಮೇಲಂತಸ್ತು+ಟೆರೆಸ್ 152 ವಸತಿ ಘಟಕಗಳು, ಟವರ್-ಬಿ (ವಿಂಗ್-ಇ) ರಲ್ಲಿ ನೆಲ+30ಮೇಲಂತಸ್ತು+ಟೆರೆಸ್ 152 ವಸತಿ ಘಟಕಗಳು, ಟವರ್-ಬಿ (ವಿಂಗ್-ಎಫ್) ರಲ್ಲಿ ನೆಲ+30ಮೇಲಂತಸ್ತು+ಟೆರೆಸ್ 153 ವಸತಿ ಘಟಕಗಳು, ಟವರ್-ಸಿ (ವಿಂಗ್-ಜಿ) ರಲ್ಲಿ ನೆಲ+30ಮೇಲಂತಸ್ತು+ಟೆರೆಸ್ 152 ವಸತಿ ಘಟಕಗಳು, ಟವರ್-ಸಿ (ವಿಂಗ್-ಹೆಚ್) ರಲ್ಲಿ +ನೆಲ+31ಮೇಲಂತಸ್ತು+ಟೆರೆಸ್ 158 ವಸತಿ ಘಟಕಗಳು ಒಟ್ಟಾರೆ 1557 ವಸತಿ ಘಟಕಗಳು (1341 ಘಟಕಗಳು + EWS - 216 ಘಟಕಗಳು) ಅಮಿನಿಟಿ ಬ್ಲಾಕ್-2 ಕಟ್ಟಡದಲ್ಲಿ ನೆಲ+01 ಮೇಲಂತಸ್ತುಗಳು, ಅಮಿನಿಟಿ ಬ್ಲಾಕ್-1 ಕಟ್ಟಡದಲ್ಲಿ ನೆಲ+3ಮೇಲಂತಸ್ತು+ಟೆರೆಸ್ “ಬಹುಮಹಡಿ ವಸತಿ ಸಮುಚ್ಚಯ” ಕಟ್ಟಡಗಳನ್ನು ನಿರ್ಮಾಣ ಮಾಡಲು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ ನಕ್ಷೆ ಮಂಜೂರಾತಿ ನೀಡಲು ಕೋರಿರುತ್ತೀರಿ. ಮಾನ್ಯ ಆಯುಕ್ತರವರು ಆದೇಶ ಸಂಖ್ಯೆ: 505, ದಿನಾಂಕ: 26.06.2024 ರಂತೆ ಅನುಮೋದನೆ ನೀಡಿದ್ದು, ಅದರಂತೆ, ನಿರ್ಮಾಣದಾರರು ಚಲನ್ ನಂ. GN24073254, ದಿನಾಂಕ: 05.07.2024 ರಂತೆ ಒಟ್ಟು ರೂ. 6,51,48,460/- ಗಳನ್ನು ಪ್ರಾಧಿಕಾರಕ್ಕೆ ಪಾವತಿಸಿರುತ್ತಾರೆ. ಅದರಂತೆ, ದಿನಾಂಕ: 22.07.2024 ರಲ್ಲಿ ನಕ್ಷೆ ಮಂಜೂರಾತಿ ನೀಡಿದ್ದು, ಸದರಿ ಮಂಜೂರಾತಿಯು ದಿನಾಂಕ: 22.07.2024 ರಿಂದ 21.07.2026 ವರೆಗಿನ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆದಿರುತ್ತದೆ. ಈ ಕೆಳಕಂಡ ಷರತ್ತುಗಳನ್ನು ವಿಧಿಸಿ, ಮಂಜೂರಾತಿ ಮಾಡಲಾಗಿದೆ ಎಂದು ಈ ಮೂಲಕ ನಾನು ತಿಳಿಯಪಡಿಸಿದ್ದೇನೆ.

ಆಯುಕ್ತರ ವರವಾಗಿ

ಪು.ತಿ.ನೋ...

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಟಿ. ಚೌಡಯ್ಯ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು - 560 020. ದೂರವಾಣಿ : 080-23443075, 23445005
T. Chowdaiah Road, Kumarapark West, Bangalore - 560 020, Telephone : 080 - 23443075, 23445005

ಪಾಲಿಸಬೇಕಾದ ಷರತ್ತುಗಳು

- 1) ಪ್ರಾಧಿಕಾರದ ನಗರ ಯೋಜನಾ ವಿಭಾಗದವರಿಂದ ಪಡೆದಿರುವ ಕಾರ್ಯಾದೇಶ ಪತ್ರ ಸಂಖ್ಯೆ: ಬೆಂಗಳೂರು/ನಯೋಸ/DLP-07/2613/2023-24, ದಿ: 16.02.2024 ರಲ್ಲಿ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಕಟ್ಟು ನಿಟ್ಟಾಗಿ ಪಾಲಿಸತಕ್ಕದ್ದು.
- 2) ನಗರ ಯೋಜನಾ ವಿಭಾಗದವರು ಅನುಮೋದಿಸಿರುವ ಅಭಿವೃದ್ಧಿ ನಕ್ಷೆಯಲ್ಲಿ ಗುರುತಿಸಿರುವ ನಾಲಾ ಬಫರ್ ಗಡಿಯನ್ನು ಪರಿಗಣಿಸಿ, ಸದರಿ ಯೋಜನೆಯ ಕಟ್ಟಡದ ನಕ್ಷೆಗೆ ಮಂಜೂರಾತಿ ನೀಡಲಾಗಿದೆ. ಸದರಿ ಬಫರ್ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳುವಂತಿಲ್ಲ ಹಾಗೂ ಸರ್ಕಾರ / ಮಾನ್ಯ ನ್ಯಾಯಾಲಯಗಳು ಆಗಿಂದಾಗ್ಗೆ ಬಫರ್ ಸಂಬಂಧ ಹೊರಡಿಸುವ ಆದೇಶಗಳನ್ನು ಅಭಿವೃದ್ಧಿದಾರರು ಪಾಲಿಸುವ ಷರತ್ತಿಗೊಳಪಟ್ಟಿರುತ್ತದೆ.
- 3) ಅಭಿವೃದ್ಧಿದಾರರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಎಸ್.ಇ.ಐ.ಎ.ಎ ಮತ್ತು BESCOM ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪ್ರಾರಂಭಿಕ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ ಸಲ್ಲಿಸತಕ್ಕದ್ದು.
- 4) ಅಗ್ನಿಶಾಮಕ ಇಲಾಖೆ, Airport Authority, ಬಿ.ಎಸ್.ಎನ್.ಎಲ್. ಸಂಸ್ಥೆಗಳಿಂದ ಪಡೆದಿರುವ ನಿರಾಕ್ಷೇಪಣಾ ಪತ್ರದಲ್ಲಿನ ಷರತ್ತುಗಳನ್ನು ತಪ್ಪದೇ ಪಾಲಿಸುವುದು.
- 5) ಅನುಮೋದಿತ ಅಭಿವೃದ್ಧಿ ನಕ್ಷೆಯಲ್ಲಿ ವಿವಿಧ ಉದ್ದೇಶಕ್ಕಾಗಿ ಗುರುತಿಸಿರುವ ಪ್ರದೇಶಗಳು ಅಂದರೆ ಉದ್ಯಾನವನ, ಬಯಲು ಜಾಗ, ಸಿ.ಎ., ರಸ್ತೆಗಳು, ಸರ್ವೇ ಪಾರ್ಕಿಂಗ್ ಪ್ರದೇಶಗಳನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸುವಂತಿಲ್ಲ.
- 6) ಬಂಡಿದಾರಿ/ರಾಜಕಾಲುವೆ/ಮಳೆನೀರು ಚರಂಡಿ ಇನ್ನೂ ಯಾವುದೇ ತರಹದ ಖರಾಬು ಜಮೀನು ಸದರಿ ಜಮೀನಿನ ವಿಸ್ತೀರ್ಣದಲ್ಲಿ ಇದ್ದಲ್ಲಿ ಆ ಪ್ರದೇಶವನ್ನು ಯಾವುದೇ ತರಹದ ನಿರ್ಮಾಣದ ಕಾರ್ಯವನ್ನು ಮಾಡುವಂತಿಲ್ಲ ಹಾಗೂ ಇತರ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ ಮತ್ತು ಅಂತಹ ಪ್ರದೇಶಕ್ಕೆ ಸೂಕ್ತ ರಕ್ಷಣೆ ಒದಗಿಸುವುದು.
- 7) ಕಟ್ಟಡ ಕೆಲಸ ಪ್ರಾರಂಭಿಸುವ ಮುನ್ನ ಕಾರ್ಮಿಕರಿಗೆ ತಾತ್ಕಾಲಿಕ ಶೌಚಾಲಯವನ್ನು ಕಡ್ಡಾಯವಾಗಿ ನಿರ್ಮಿಸುವುದು ಮತ್ತು ನಿರ್ವಹಿಸಿ ಶುಚಿತ್ವವನ್ನು ಕಾಪಾಡುವುದು.
- 8) ಪ್ರಾಧಿಕಾರದಿಂದ ಮಂಜೂರಾದ ಕಟ್ಟಡ ನಕ್ಷೆಯಂತೆಯೇ ಉದ್ದೇಶಿತ ಕಟ್ಟಡಕ್ಕೆ ನಡುಜಾಗಗಳನ್ನು ಬಿಟ್ಟು ಯಾವುದೇ ಉಲ್ಲಂಘನೆ ಮಾಡದೇ ಕಟ್ಟಡ ನಿರ್ಮಾಣವನ್ನು ಪೂರ್ಣಗೊಳಿಸುವ ಷರತ್ತಿಗೊಳಪಡಿಸಿದೆ. ತಪ್ಪಿದಲ್ಲಿ ಮಂಜೂರಾದ ನಕ್ಷೆಯನ್ನು ಯಾವುದೇ ಮುನ್ಸೂಚನೆ ನೀಡದೇ ರದ್ದುಪಡಿಸಲಾಗುವುದು ಹಾಗೂ ನಕ್ಷೆ ಮಂಜೂರಾತಿ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಪ್ರದರ್ಶಿಸತಕ್ಕದ್ದು.
- 9) ಕಟ್ಟಡ ನಿರ್ಮಾಣ ಸಮಯದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೆ ಅನಗತ್ಯ ಶಬ್ದ ಮಾಲಿನ್ಯ ತಡೆಗಟ್ಟುವ ಸಂಬಂಧ ನಿರ್ಮಾಣದ ಹೊರಭಾಗಗಳಿಗೆ ಅಗತ್ಯ ರಕ್ಷಣಾ ಕವಚವನ್ನು ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯವರ ಸಲಹೆ ಪಡೆದು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 10) ಅರ್ಜಿದಾರರು ಪ್ರಶ್ನಿತ ಪ್ರದೇಶದಲ್ಲಿ ಕಾಮಗಾರಿ ಮುಕ್ತಾಯದ ನಂತರ ಉಪಯೋಗಕ್ಕೆ ಬಳಸುವ ಮುನ್ನ ಸ್ವಾಧೀನಾನುಭವ ಪತ್ರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪಡೆಯುವುದು ಕಡ್ಡಾಯವಿರುತ್ತದೆ.
- 11) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಒಳಬರುವ ಹಾಗೂ ಹೊರಹೋಗುವ ವಾಹನಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು.
- 12) ಕಟ್ಟಡ ನಿರ್ಮಾಣ ವೆಚ್ಚವು ಪ್ರತಿ ಚದರ ಅಡಿಗೆ 650/- ಕ್ಕಿಂತ ಹೆಚ್ಚಾದಲ್ಲಿ ಕಾರ್ಮಿಕ ಕಲ್ಯಾಣ ನಿಧಿಗೆ ಅಂದಾಜು ಮೊತ್ತದ ಶೇ 01 % ರಷ್ಟು ಮೊತ್ತವನ್ನು ಪ್ರಾಧಿಕಾರಕ್ಕೆ ಭರಿಸತಕ್ಕದ್ದು.
- 13) ಅರ್ಜಿದಾರರು ನಕ್ಷೆ ಅನುಮೋದನೆ ಸಂಬಂಧ ಅರ್ಜಿದಾರರು ಶಾಸನಬದ್ಧ ಸಂಸ್ಥೆಗಳಿಗೆ ಬಿಡಿಎ/ಬಿಬಿಎಂಪಿ/ನಗರ ಸಭೆ/ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಯಾವುದಾದರೂ ಬಾಕಿ ಶುಲ್ಕಗಳನ್ನು ಪಾವತಿಸಬೇಕಿದ್ದಲ್ಲಿ ಅಂತಹ ಸಂಸ್ಥೆಗಳು ವಿವಿಸುವ ಶುಲ್ಕವನ್ನು ಪಾವತಿಸತಕ್ಕದ್ದು.


ಆಯುಕ್ತರ ಪರವಾಗಿ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು.

Next Page...




ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

Bangalore Development Authority

ಸಂಖ್ಯೆ :
No.

ದಿನಾಂಕ :
Date :

- 14) ಪ್ರಾಧಿಕಾರವು ಅನುಮೋದಿಸಿರುವ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
- 15) ಸದರಿ ಕಟ್ಟಡದಲ್ಲಿ ಮೂಲ ಸೌಕರ್ಯಕ್ಕಾಗಿ ಕಾಯ್ದಿರಿಸಿರುವ ಜಾಗವನ್ನು ವಸತಿ ಕಟ್ಟಡದಲ್ಲಿನ ನಿವಾಸಿಗಳಿಗೆ ಮಾತ್ರ ಬಳಸಬೇಕಾಗಿದ್ದು, ವಾಣಿಜ್ಯ ಉದ್ದೇಶಕ್ಕಾಗಿ ಬಳಸುವಂತಿಲ್ಲ.
- 16) ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಆಯುಕ್ತರವರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು/ ಕಟ್ಟಡ ನಕ್ಷೆಯನ್ನು ಮಾಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರ ಉಳ್ಳವರಾಗಿರುತ್ತಾರೆ.
- 17) ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅಭಿವೃದ್ಧಿದಾರರು ನಿರ್ಮಿಸುವುದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅನ್ನು ಅಳವಡಿಸುವುದು.
- 18) ಸದರಿ ಕಟ್ಟಡಕ್ಕೆ ವಿದ್ಯುತ್ ಚಕ್ತಿ ವ್ಯವಸ್ಥೆಯನ್ನು BESCOM ವತಿಯಿಂದ ಕಲ್ಪಿಸತಕ್ಕದ್ದು & ಕಟ್ಟಡಕ್ಕೆ ಬೇಕಾದ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಹಾಗೂ ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
- 19) ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿನ್ಯಾಸಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅಭಿವೃದ್ಧಿದಾರರದ್ದೇ ಆಗಿರುತ್ತದೆ.
- 20) ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೋಯ್ಲು ವ್ಯವಸ್ಥೆಯನ್ನು ಒದಗಿಸುವುದು. ನೀರು ವೃಥಾವಾಗಿ ಹೊರಗೆ ಹೋಗದಂತೆ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ಸಿದ್ಧಪಡಿಸಿದ ವಿನ್ಯಾಸದಂತೆ ಕಾರ್ಯ ನಿರ್ವಹಿಸುವುದು.
- 21) ರೇರಾ ಅಧಿನಿಯಮ, 2016 ಹಾಗೂ ಸಂಬಂಧಿತ ನಿಯಮಗಳು, 2017 ರನ್ವಯ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸುವುದು.
- 22) ಒಳಚರಂಡಿ ವ್ಯವಸ್ಥೆಗಾಗಿ ಸ್ಥಾಪಿಸಿದ ನೈರ್ಮಲ್ಯ ಶುದ್ಧೀಕರಣ ಘಟಕವನ್ನು (STP) ಮಂಜೂರಾದ ನಕ್ಷೆಯಲ್ಲಿ ತೋರಿಸಿದಂತೆ ಅಳವಡಿಸಿ ಹಾಗೂ ಶುದ್ಧೀಕರಿಸಿದ ನೀರನ್ನು ಮನೆಗಳಲ್ಲಿನ ಶೌಚಾಲಯ, Gardening ಹಾಗೂ ಗಿಡಮರ Lawn ಗಳಿಗಾಗಿ ಕಡ್ಡಾಯವಾಗಿ ಉಪಯೋಗಿಸತಕ್ಕದ್ದು ಮತ್ತು ಇದರಿಂದ ಉತ್ಪತ್ತಿಯಾಗುವ Sewage ಪೂರ್ಣ ನೀರನ್ನು ಯಾವುದೇ ಕಾರಣಕ್ಕೂ ಕೆರೆ/ಹಳ್ಳ/ಕಣಿವೆ/ಹೊಳೆಗೆ ಬಿಡತಕ್ಕದ್ದಲ್ಲ.
- 23) ಪ್ರಶ್ನಿತ ಪ್ರದೇಶದಲ್ಲಿ ನಕ್ಷೆಯಲ್ಲಿ ನಮೂದಿಸಿರುವಂತೆ ವಿವಿಧ ಜಾತಿ ಗಿಡ, ಮರಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು.
- 24) ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು.
- 25) ಅರ್ಜಿದಾರರು ಯಾವುದೇ ರೀತಿಯ ಪ್ಲಾಸ್ಟಿಕ್, ಪೇಪರ್, ಗಾರ್ಬೇಜ್ ಇತ್ಯಾದಿ ತ್ಯಾಜ್ಯಗಳನ್ನು ಸಂಗ್ರಹಿಸಿ Drywaste ಮತ್ತು Wetwaste ಅನ್ನು ಬೇರ್ಪಡಿಸಿ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 26) ಕಾಮಗಾರಿ ಪ್ರಾರಂಭಿಸುವುದಕ್ಕಿಂತ ಪೂರ್ವದಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಖಾತಾ ಪತ್ರ ಪಡೆಯುವುದು.


ಆಯುಕ್ತರ ಕಛೇರಿ

ಪು.ತಿ.ನೋ..

- 27) ಪ್ರಧಾನ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ ಬೆಂಗಳೂರು ರವರ ದಿನಾಂಕ: 04-03-2006 ರಂದು ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಭದ್ರರಾಗಿರತಕ್ಕದ್ದು.
- 28) ಅರ್ಜಿದಾರರು ನೀರು ಸರಬರಾಜಿಗಾಗಿ ಸಂಬಂಧಪಟ್ಟ ಇಲಾಖೆಯನ್ನು (BWSSB) ಅವಲಂಬಿಸದೇ ನೀರಿಗಾಗಿ ತಮ್ಮ ಸ್ವಂತ ವ್ಯವಸ್ಥೆ ಮಾಡಿಕೊಳ್ಳುವುದು.
- 29) ಕಟ್ಟಡ ನಕ್ಷೆಯಲ್ಲಿ Sewage Treatment Plant, Solid Waste Management, RWH ಮತ್ತು Transformer Yard ಗಾಗಿ ಸೂಕ್ತ ಜಾಗವನ್ನು ಕಾಯ್ದಿರಿಸಿ, ಅದೇ ರೀತಿಯಾಗಿ ಅಭಿವೃದ್ಧಿ ಪಡಿಸುವುದು ಹಾಗೂ Transformer Yard ಗೆ KPTCL ನಿಯಮಾವಳಿಯಂತೆ ಅಳವಡಿಸುವುದು.
- 30) ಅರ್ಜಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಇನ್ನಾವುದೇ ಸಾಮಗ್ರಿಗಳಿಂದಾಗಲೀ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಿಕೊಂಡು ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು, ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು.
- 31) ಅರ್ಜಿದಾರರು ಜಮೀನಿನ ಮಾಲಿಕತ್ವದ ಬಗ್ಗೆ ಯಾವುದೇ ತಪ್ಪು ಮಾಹಿತಿ/ದಾಖಲಾತಿ ಸಲ್ಲಿಸಿ ನಕ್ಷೆ ಮಂಜೂರಾತಿ ಪಡೆದಿರುವುದು ಕಂಡುಬಂದಲ್ಲಿ, ಅರ್ಜಿದಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಮಂಜೂರಾದ ನಕ್ಷೆಯು ತನ್ನಿಂತಾನೆ ರದ್ದಾಗುವುದು ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಲಾಗುವುದು.
- 32) ಗೌರವಾನ್ವಿತ ರಾಷ್ಟ್ರೀಯ ಹಸಿರು ನ್ಯಾಯಾಂಗದ ರವರ ಪತ್ರ ಸಂಖ್ಯೆ: PCB/031/C&D/2016/5392/2020-21 ದಿನಾಂಕ: 25.02.2021 ರಂತೆ Construction and Demolition (C & D) ಕಸವನ್ನು ವಿಲೆ ಮಾಡುವ ಬಗ್ಗೆ ನಿರ್ವಹಣೆ ಯೋಜನೆಯನ್ನು ULB (Urban Local Body) ರವರಿಗೆ ಸಲ್ಲಿಸುವುದು.
- 33) ಕಟ್ಟಡ ನಿರ್ಮಾಣದ ಸಮಯದಲ್ಲಿ ಸೆಂಟ್ರಿಂಗ್ ಅಥವಾ ಇನ್ನಿತರೆ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದಲ್ಲಿ ಅದಕ್ಕೆ ಅರ್ಜಿದಾರರು ಸಂಪೂರ್ಣ ಜವಾಬ್ದಾರರಾಗಿದ್ದಲ್ಲಿ ನಕ್ಷೆ ಮಂಜೂರಾತಿ ನೀಡಿದ ಇಲಾಖೆಯು ಜವಾಬ್ದಾರರಾಗಿರುವುದಿಲ್ಲ. ಆದುದರಿಂದ ನಿರ್ಮಾಣ ಸಮಯದಲ್ಲಿ ಎಲ್ಲಾ ಜಾಗೃತ / ಸುರಕ್ಷಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳತಕ್ಕದ್ದು. ತಪ್ಪಿದ್ದಲ್ಲಿ ನೀಡಲಾಗಿರುವ ನಕ್ಷೆ ಮಂಜೂರಾತಿ ಯಾವ ಮುನ್ಸೂಚನೆ ಇಲ್ಲದೇ ರದ್ದುಗೊಳಿಸಲಾಗುವುದು.
- 34) ಬಫರ್ ವಲಯಕ್ಕೆ ಸಂಬಂಧಿಸಿದಂತೆ ಮಾನ್ಯ ಹಸಿರು ನ್ಯಾಯಾಧಿಕರಣವು (NGT) ಆಗಿಂದಾಗ್ಗೆ ಹೊರಡಿಸುವ / ವಿಧಿಸುವ ಯಾವುದೇ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು ಹಾಗೂ ಬಫರ್ ವಲಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪು ಮಾಹಿತಿಯನ್ನು ನೀಡಿದಲ್ಲಿ ನಕ್ಷೆ ಮಂಜೂರಾತಿಯನ್ನು ರದ್ದುಪಡಿಸುವ ಷರತ್ತಿಗೆ ಒಳಪಟ್ಟಿದೆ.
- 35) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು.


ಆಯುಕ್ತರ ಕರವಾಗಿ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
 **ಬೆಂಗಳೂರು.**

ಪ್ರತಿಯನ್ನು: ಕಾರ್ಯಪಾಲಕ ಅಭಿಯಂತರು (ಉತ್ತರ), ಬೆಂ.ಅ.ಪ್ರಾ. ಬೆಂಗಳೂರು ರವರ ಮಾಹಿತಿಗಾಗಿ ಹಾಗೂ ಅನುಮೋದಿತ ನಕ್ಷೆಯಂತೆ ಕಾಮಗಾರಿ ನಡೆಸುತ್ತಿರುವ ಸಮಯದಲ್ಲಿ ನಡುಜಾಗಗಳು (Setback) ಉಲ್ಲಂಘನೆಗೆ ಅವಕಾಶ ನೀಡದಂತೆ ಪರಿಶೀಲಿಸಿಕೊಳ್ಳಲು ತಿಳಿಸಿದೆ.